



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಶೇಷ ರಾಜ್ಯ ಪತ್ರಿಕೆ

ಭಾಗ- ೩ Part- III	ಬೆಂಗಳೂರು, ಶನಿವಾರ, ೦೨, ಡಿಸೆಂಬರ್, ೨೦೨೩ (ಮಾರ್ಗಶಿರ, ೧೧, ಶಕವರ್ಷ, ೧೯೪೫) BENGALURU, SATURDAY, 02, DECEMBER, 2023 (MARGASHIRA, 11, SHAKAVARSHA, 1945)	ನಂ.೫೫೦ No. 550
---------------------	--	-------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಐ 99 ಎಸ್‌ಪಿಕ್ಯೂ(ಇ) 2023

ಕರ್ನಾಟಕ ಸರ್ಕಾರದ ಸಚಿವಾಲಯ
ವಿಕಾಸ ಸೌಧ,
ಬೆಂಗಳೂರು, ದಿನಾಂಕ: 02.12.2023

1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(4)ರ ಅಧಿಸೂಚನೆ

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ (1966ರ ಕರ್ನಾಟಕ ಕಾಯ್ದೆ ಸಂಖ್ಯೆ: 18) ವಿಧಿ 28(1)ರ ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ದಿನಾಂಕ: 05.08.2023ರಂದು ಕರ್ನಾಟಕ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟವಾಗಿರುವ ಅಧಿಸೂಚನೆ ಸಂಖ್ಯೆ: ಸಿಐ 99 ಎಸ್‌ಪಿಕ್ಯೂ (ಇ) 2023, ಬೆಂಗಳೂರು, ದಿನಾಂಕ: 05.08.2023ರ ಪ್ರಕಾರ ಸರ್ಕಾರದ ಸದರಿ ಅಧಿಸೂಚನೆಯಲ್ಲಿ ನಮೂದಿಸಲ್ಪಟ್ಟಿರುವ ಸ್ವತ್ತುಗಳ ಪ್ರದೇಶವನ್ನು ಬೆಂಗಳೂರು ಮೆಟ್ರೋ ರೈಲು ಯೋಜನೆಯ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಇಚ್ಛೆಪಟ್ಟಿದೆ.

ಕೆಳಕಂಡ ಅನುಸೂಚಿಯಲ್ಲಿ ನಮೂದಿಸಲ್ಪಟ್ಟಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿರುವ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಬೇಕಾಗಿರುವುದು ಕರ್ನಾಟಕ ಸರ್ಕಾರಕ್ಕೆ ಮನದಟ್ಟವಾಗಿದೆ. ಈ ಬಗ್ಗೆ ಮೇಲ್ಕಂಡ ಕಾಯ್ದೆ ವಿಧಿ 28(3) ರ ಪ್ರಕಾರ ಆದೇಶ ಹೊರಡಿಸಲಾಗಿದೆ.

ಆದುದರಿಂದ, 1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28 (4)ರ (1966ರ ಕರ್ನಾಟಕ ಕಾಯ್ದೆ ಸಂಖ್ಯೆ:18) ಮೇರೆಗೆ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರ ಈ ಕೆಳಗೆ ನಮೂದಿಸಿರುವ ಜಮೀನುಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆಯೆಂದು ಈ ಮೂಲಕ ಘೋಷಿಸಲಾಗಿದೆ.

ಅನುಸೂಚಿ

ಕ್ರ. ಸಂ	ಖಾತೆದಾರರ ಹೆಸರು	ಅನುಭವದಾರರ ಹೆಸರು	ಗುರುತಿನ ಸಂಖ್ಯೆ	ಎಲ್ ಎ/ಸಿಟಿ ಸರ್ವೆ ನಂಬರ್	ಬಿಬಿಎಂ ಪಿ ಸ್ವತ್ತಿನ ಸಂಖ್ಯೆ	ಭೂ ಸ್ವಾಧೀನಕ್ಕೆ ಒಳಪಟ್ಟ ವಿಸ್ತೀರ್ಣ ಚ.ಮೀ	ಚೆಕ್ಯುಬಂದಿ				ಕಟ್ಟಡ ವಿನ್ಯಾಸಗಳ ವಿವರಗಳು
							ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6	7	8				9
ಸಂಪರ್ಕ ರಸ್ತೆ ಕಲ್ಪಿಸುವ ಉದ್ದೇಶಕ್ಕಾಗಿ											
ಗ್ರಾಮ : ಚಿಕ್ಕಬಿದರಕಲ್ಲು			ಹೋಬಳಿ: ದಾಸನಪುರ			ತಾಲ್ಲೂಕು:ಬೆಂಗಳೂರು ಉತ್ತರ			ಜಿಲ್ಲೆ: ಬೆಂಗಳೂರು ನಗರ		
1.	ಎಸ್.ವಿ. ಶ್ರೀ ಶೈಲಯ್ಯ ಬಿನ್ ವೀರಯ್ಯ	ಎಸ್.ವಿ. ಶ್ರೀ ಶೈಲಯ್ಯ ಬಿನ್ ವೀರಯ್ಯ	R3C-J7A	28/5 ಆರ್.ಕೆ. ಬಡಾವಣೆ ನಿವೇಶನ ಸಂಖ್ಯೆ: 330	-	84.74	ರವಿ ಕಿರ್ಲೋಸ್ಕರ್ ಬಡಾವಣೆ ನಿವೇಶನ ಸಂಖ್ಯೆ: 331	ರವಿ ಕಿರ್ಲೋಸ್ಕರ್ ಬಡಾವಣೆ ನಿವೇಶನ ಸಂಖ್ಯೆ: 331	ರಸ್ತೆ	ರಸ್ತೆ	ಖಾಲಿ ಜಾಗ
ಒಟ್ಟು						84.74					

:: ಫೋಷ್ವಾರ್ ::

ಕ್ರ.ಸಂ	ಗ್ರಾಮದ ಹೆಸರು	ವಿಸ್ತೀರ್ಣ (ಚ.ಮೀ ಗಳಲ್ಲಿ)
1	ಚಿಕ್ಕಬಿದರಕಲ್ಲು	84.74
ಒಟ್ಟು		84.74

ಕರ್ನಾಟಕ ರಾಜ್ಯಪಾಲರ ಆದೇಶದ ಅನುಸಾರ
ಮತ್ತು ಅವರ ಹೆಸರಿನಲ್ಲಿ
(ಭೀಮಪ್ಪ ಪ. ಅಜೂರ್)
ಸರ್ಕಾರದ ಅಧೀನ ಕಾರ್ಯದರ್ಶಿ
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ(ಕೈ.ಅ)